

ಕರ್ನಾಟಕ ವಿಧಾನಸಭೆ

(15ನೇ ವಿಧಾನಸಭೆ)

ಐದನೇ ಅಧಿವೇಶನ

ಪೂರಕ ಕಾರ್ಯಕಲಾಪಗಳ ಪಟ್ಟಿ

ಶನಿವಾರ, ದಿನಾಂಕ 12ನೇ ಅಕ್ಟೋಬರ್, 2019

(ಸಮಯ: ಬೆಳಿಗ್ಗೆ 10.00 ಗಂಟೆಗೆ)

(ಐಟಂ 2 ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು)

ಶಾಸನ ರಚನೆ

I. ವಿಧೇಯಕಗಳನ್ನು ಮಂಡಿಸುವುದು

1. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
 - ಅ) 2019ರ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
 - ಆ) ಹಾಗೂ ವಿಧೇಯಕವನ್ನು ಮಂಡಿಸುವುದು.
2. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
 - ಅ) 2019ರ ಕರ್ನಾಟಕ ಧನವಿನಿಯೋಗ (ಸಂಖ್ಯೆ.4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
 - ಆ) ಹಾಗೂ ವಿಧೇಯಕವನ್ನು ಮಂಡಿಸುವುದು.
3. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
 - ಅ) 2019ರ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
 - ಆ) ಹಾಗೂ ವಿಧೇಯಕವನ್ನು ಮಂಡಿಸುವುದು.

II. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು

1. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2019ರ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

2. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2019ರ ಕರ್ನಾಟಕ ಧನವಿನಿಯೋಗ (ಸಂಖ್ಯೆ.4) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

3. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2019ರ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ(ಪ್ರ)

ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು.

<http://kla.kar.nic.in/assembly/lob/lob.htm>